



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೦೪ ಜುಲೈ, ೨೦೨೫ (ಆಷಾಢ ೧೩, ಶಕವರ್ಷ ೧೯೪೭) BENGALURU, FRIDAY, 04 JULY, 2025 (ASHADHA 13, SHAKAVARSHA 1947)	ನಂ. ೩೮೭ No.387
-----------------------	---	-------------------

PERSONNEL AND ADMINISTRATIVE REFORMS SECRETARIAT NOTIFICATION

No.DPAR 05 CHUVEBHA (ADDL.CEO-1)2025, Bengaluru, Dated: 04.07.2025

The following Order No.76/KT-PC/2024/CEMS-II, dated, 17th June, 2025 of the Election Commission of India is republished hereunder for general information:

ELECTION COMMISSION OF INDIA

Nirvachan Sadan, Ashoka Road, New Delhi-110001

17th June, 2025

No: 76/KT-PC/2024/CEMS-II

Dated: _____

27 Jyeshtha, 1947(Saka)

ORDER

WHEREAS, the General Election to Lok Sabha of Karnataka, 2024 for **27-Chikkaballapur** Parliamentary Constituency was held in pursuance of the Election Commission of India Notification No.O.N.92(E), dated 28th March, 2024; and

WHEREAS, as per Section 78 of the Representation of the People Act, 1951, every contesting candidate at an election shall, within 30 days from the date of election of the returned candidate, lodge with the District Election Officer an account of his/her election expenses which shall be a true copy of the account kept by him/her or his/her election agent under Section 77 of the said act; and

WHEREAS, the result of the election for **27-Chikkaballapur** Parliamentary Constituency of Karnataka, 2024 was declared by the Returning Officer on 04th June, 2024 and hence the last date for lodging the account of Election Expenses was 04th July, 2024; and

(೧)

WHEREAS, as per the report dated:05.07.2024 of District Election Officer, **Chikkaballapur** under sub-rule(1) of Rule 89 of the Conduct of Elections Rules, 1961 received through the CEO, Karnataka vide his letter no. DPAR 29 CHUVEBHA (Addl.CEO-1) 2024; dated 10.07.2024 stating that **Sh.Mohith Narasimhamurty**, a contesting candidate from **27-Chikkaballapur** Parliamentary Constituency in General Election to Lok Sabha of Karnataka, 2024, has failed to lodge the account of his election expenses, as required under law; and

WHEREAS, on basis of the said report of the District Election Officer, **Chikkaballapur** a 'Show-Cause Notice' no.76/KT-PC/2024/CEMS-II, dated 23rd September, 2024 was issued under sub rule (5) of Rule 89 of the Conduct of Elections Rules, 1961 by the Election Commission of India to **Sh.Mohith Narasimhamurty**, for not lodging of the account of Election Expenses; and

WHEREAS, through the above said 'Show Cause Notice' and under sub rule(6) of Rule 89 of the Conduct of Elections Rules, 1961, **Sh.Mohith Narasimhamurty** was directed to submit representation in writing to the Commission explaining the reasons for not lodging the account and also to lodge the account of his election expenses with the District Election Officer, **Chikkaballapur** District within 20 days from the date of receipt of the notice; and

WHEREAS, the District Election Officer, **Chikkaballapur** in his report no.ELN.(1).CR.50/2024-25; dated 26.12.2024 has reported that upon visiting the address mentioned in the nomination paper by the candidate, it was found that the candidate didn't reside there, an inquiry was conducted and a Mahazar Report was prepared as per Village Administration Officer and thereafter the said Show Cause Notice was affixed to the wall of the house at the given address on **03.12.2024**; and

WHEREAS, the District Election Officer, **Chikkaballapur** in his Supplementary Report no. ELN.(1).CR.50/2024-25; dated 26.12.2024 & 05.05.2025 on account of the candidate received through CEO, Karnataka letter no. DPAR/29/ Chuvebha(Addl.CEO-1) 2024; dated 31.01.2025 & 06.05.2025 has reported that **Sh.Mohith Narasimhamurty** has not submitted any representation or statement of the account of election expenses. Further, after receipt of the said notice, **Sh.Mohith Narasimhamurty** has neither furnished any reason nor explanation to the Election Commission of India for failure to lodge the account of his election expenses as prescribed under law; and

WHEREAS, Section 10A of the Representation of the People Act, 1951 provides that:-

“If the Election Commission is satisfied that a person-
(a) has failed to lodge an account of election expenses within the time and in the manner
required by or under this Act, and
(b) has no good reason or justification for the failure,
the Election Commission shall, by order published in the official Gazette, declare him to be disqualified and any such person shall be disqualified for a period of three years from the date of the order.”;

WHEREAS, on basis of the facts and available records, the Commission is satisfied that **Sh.Mohith Narasimhamurty** has failed to lodge the account of his election expenses and has no good reason or justification for the failure to do so; and

NOW, THEREFORE, in pursuance of Section 10A of the Representation of the People Act, 1951, the Election Commission of India hereby declares **Sh.Mohith Narasimhamurty**, resident of **Lakshmi Nivasa, 1st B Cross, Maruthi Nagara, Tumakuru, Karnataka - 572102** and a contesting candidate from **27-Chikkaballapur** Parliamentary Constituency of General Election to the Lok Sabha of Karnataka, 2024, to be disqualified for being chosen as and for being a member of either House of the Parliament or the Legislative Assembly or the Legislative Council of a State or Union Territory for a period of three years from the date of this order.

Sd/-

(RAKESH KUMAR)
SECRETARY

To.
Sh.Mohith Narasimhamurty,
Lakshmi Nivasa, 1st B Cross,
Maruthi Nagara, Tumakuru,
Karnataka - 572102

(Madhu A.C)
Under Secretary to Government,
DPAR(Elections), Karnataka

**ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ
ಅಧಿಸೂಚನೆ**

ಸಂ: ಸಿಆಸುಇ 05 ಚುವೆಭ(ಅಮುಚುಅ-1) 2025, ಬೆಂಗಳೂರು, ದಿನಾಂಕ: 04.07.2025

ಭಾರತ ಚುನಾವಣಾ ಆಯೋಗದ ಈ ಕೆಳಕಂಡ ಆದೇಶ ಸಂ: 76/ಕೆಟಿ-ಪಿಸಿ/2024/ಸಿಇಎಂಎಸ್-II, ದಿನಾಂಕ:17.06.2025 ಅನ್ನು
ಸಾಮಾನ್ಯ ಮಾಹಿತಿಗಾಗಿ ಪುನರ್ ಪ್ರಕಟಿಸಿದೆ.

ಭಾರತ ಚುನಾವಣಾ ಆಯೋಗ

ನಿರ್ವಾಚನ ಸದನ, ಅಶೋಕ ರಸ್ತೆ, ನವದೆಹಲಿ-110001

ಸಂಖ್ಯೆ: 76/ಕೆಟಿ-ಪಿಸಿ/2024/ಸಿಇಎಂಎಸ್-II

ದಿನಾಂಕ: 17ನೇ ಜೂನ್, 2025

ಜೇಷ್ಠ ಮಾಸದ 27ನೇ ದಿನ, 1947(ಶಕ)

ಆದೇಶ

ಭಾರತ ಚುನಾವಣಾ ಆಯೋಗದ ಅಧಿಸೂಚನೆ ಸಂಖ್ಯೆ:ಒ.ಎನ್.92(ಇ), ದಿನಾಂಕ:28ನೇ ಮಾರ್ಚ್, 2024ರ ಅನುಸಾರವಾಗಿ 2024ರ ಕರ್ನಾಟಕ ಲೋಕಸಭೆ **27-ಚಿಕ್ಕಬಳ್ಳಾಪುರ** ಲೋಕಸಭಾ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಸಿರುವುದರಿಂದ; ಮತ್ತು

ಜನತಾ ಪ್ರಾತಿನಿಧ್ಯ ಅಧಿನಿಯಮ, 1951ರ 78ನೇ ಪ್ರಕರಣದ ಅನುಸಾರ, ಚುನಾವಣೆಗೆ ಸ್ಪರ್ಧಿಸಿದ ಪ್ರತಿಯೊಬ್ಬ ಅಭ್ಯರ್ಥಿಯು, ಚುನಾವಣೆಯಲ್ಲಿ ಜಯಿಸಿದ ಅಭ್ಯರ್ಥಿಯನ್ನು ಘೋಷಿಸಿದ ದಿನಾಂಕದಿಂದ 30 ದಿನಗಳ ಒಳಗಾಗಿ ಸದರಿ ಅಧಿನಿಯಮದ 77ನೇ ಪ್ರಕರಣದ ಅಡಿಯಲ್ಲಿ, ಆತನು / ಆಕೆಯು ಅಥವಾ ಆತನ / ಆಕೆಯ ಚುನಾವಣಾ ಏಜೆಂಟರು ಇಟ್ಟುಕೊಂಡಿರುವ ಲೆಕ್ಕದ ನೈಜ ಪ್ರತಿ ಆಗಿರತಕ್ಕ ತನ್ನ ಚುನಾವಣಾ ವೆಚ್ಚಗಳ ಲೆಕ್ಕವನ್ನು ಜಿಲ್ಲಾ ಚುನಾವಣಾಧಿಕಾರಿಯವರಿಗೆ ಸಲ್ಲಿಸಬೇಕಾಗಿರುವುದರಿಂದ; ಮತ್ತು

ರಿಟರ್ನಿಂಗ್ ಅಧಿಕಾರಿಯು ದಿನಾಂಕ: **4ನೇ ಜೂನ್ 2024 ರಂದು** ಕರ್ನಾಟಕದ 2024ರ **27-ಚಿಕ್ಕಬಳ್ಳಾಪುರ** ಲೋಕಸಭಾ ಮತಕ್ಷೇತ್ರಕ್ಕೆ ಚುನಾವಣಾ ಫಲಿತಾಂಶವನ್ನು ಘೋಷಿಸಿರುವುದರಿಂದ ಮತ್ತು ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ಕಡೆಯ ದಿನಾಂಕ: **04ನೇ ಜುಲೈ 2024** ಆಗಿರುವುದರಿಂದ; ಮತ್ತು

ಮುಖ್ಯ ಚುನಾವಣಾಧಿಕಾರಿ (ಸಿಇಒ), ಕರ್ನಾಟಕ ಇವರ ಪತ್ರ ಸಂಖ್ಯೆ: ಡಿಪಿಎಆರ್ 29 ಚುವೆಭ(ಅಪರ ಸಿಇಒ-1)2024, ದಿನಾಂಕ:10.07.2024ರ ಮುಖಾಂತರ ಸ್ವೀಕರಿಸಿದ ಚುನಾವಣೆಗಳನ್ನು ನಡೆಸುವ ನಿಯಮಗಳು, 1961ರ 89ನೇ ನಿಯಮದ (1)ನೇ ಉಪ-ನಿಯಮದ ಮೇರೆಗೆ ಜಿಲ್ಲಾ ಚುನಾವಣಾ ಅಧಿಕಾರಿ, **ಚಿಕ್ಕಬಳ್ಳಾಪುರ** ಇವರ ದಿನಾಂಕ:05.07.2024ರ ವರದಿಯ ಪ್ರಕಾರ ಕರ್ನಾಟಕದ ಲೋಕಸಭಾ ಸಾರ್ವತ್ರಿಕ-ಚುನಾವಣೆ 2024ರಲ್ಲಿ **27-ಚಿಕ್ಕಬಳ್ಳಾಪುರ** ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿದ ಅಭ್ಯರ್ಥಿಯಾದ ಶ್ರೀ ಮೋಹಿತ್ ನರಸಿಂಹಮೂರ್ತಿ ಇವರು ಕಾನೂನಿನ ಅಡಿಯಲ್ಲಿ ಅಗತ್ಯಪಡಿಸಿದಂತೆ, ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲರಾಗಿರುವುದರಿಂದ; ಮತ್ತು

ಜಿಲ್ಲಾ ಚುನಾವಣಾಧಿಕಾರಿ, **ಚಿಕ್ಕಬಳ್ಳಾಪುರ** ಇವರ ಸದರಿ ವರದಿಯ ಆಧಾರದ ಮೇಲೆ, ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸದಿರುವುದಕ್ಕಾಗಿ ಶ್ರೀ ಮೋಹಿತ್ ನರಸಿಂಹಮೂರ್ತಿ ರವರಿಗೆ ಚುನಾವಣೆಗಳನ್ನು ನಡೆಸುವ ನಿಯಮಗಳು, 1961ರ ನಿಯಮ 89ರ ಉಪ-ನಿಯಮ(5)ರ ಅಡಿಯಲ್ಲಿ ಭಾರತ ಚುನಾವಣಾ ಆಯೋಗವು 'ಕಾರಣ ಕೇಳಿ ನೋಟಿಸು' ಸಂಖ್ಯೆ:**76/ಕೆಟಿ-ಪಿಸಿ/2024/ಸಿಇಎಂಎಸ್-II**, ದಿನಾಂಕ:**23ನೇ ಸೆಪ್ಟೆಂಬರ್, 2024** ಅನ್ನು ನೀಡಲಾಗಿರುವುದರಿಂದ; ಮತ್ತು

ಮೇಲೆ ಹೇಳಿದ 'ಕಾರಣ ಕೇಳುವ ನೋಟಿಸಿನ' ಮೂಲಕ ಮತ್ತು ಚುನಾವಣೆಗಳನ್ನು ನಡೆಸುವ ನಿಯಮಗಳು, 1961ರ ನಿಯಮ 89ರ ಉಪ-ನಿಯಮ(6)ರ ಅಡಿಯಲ್ಲಿ, ನೋಟಿಸು ಸ್ವೀಕರಿಸಿದ ದಿನಾಂಕದಿಂದ 20 ದಿನಗಳ ಒಳಗಾಗಿ ತಮ್ಮ ಲೆಕ್ಕಪತ್ರಗಳನ್ನು ಸಲ್ಲಿಸದಿರುವುದಕ್ಕೆ ಕಾರಣವನ್ನು ವಿವರಿಸಿ ಆಯೋಗಕ್ಕೆ ಲಿಖಿತದಲ್ಲಿ ಮನವಿ ಸಲ್ಲಿಸುವಂತೆ ಹಾಗೂ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು **ಚಿಕ್ಕಬಳ್ಳಾಪುರ** ಜಿಲ್ಲೆಯ ಜಿಲ್ಲಾ ಚುನಾವಣಾ ಅಧಿಕಾರಿಯವರಿಗೆ ಸಲ್ಲಿಸುವಂತೆಯೂ ಸಹ ಶ್ರೀ ಮೋಹಿತ್ ನರಸಿಂಹಮೂರ್ತಿ ರವರಿಗೆ ನಿರ್ದೇಶಿಸಿರುವುದರಿಂದ; ಮತ್ತು

ಜಿಲ್ಲಾ ಚುನಾವಣಾ ಅಧಿಕಾರಿಯವರು, **ಚಿಕ್ಕಬಳ್ಳಾಪುರ** ಇವರು ತಮ್ಮ ವರದಿ ಸಂಖ್ಯೆ:ಇಎಲ್‌ಎನ್.(1)ಸಿಆರ್.50/2024-25; ದಿನಾಂಕ:26.12.2024ರಲ್ಲಿ ಅಭ್ಯರ್ಥಿಯು ನಾಮಪತ್ರದಲ್ಲಿ ನೀಡಲಾಗಿರುವ ವಿಳಾಸಕ್ಕೆ ಬೇಟಿ ನೀಡಿದಾಗ, ಅಭ್ಯರ್ಥಿಯು ಆ ವಿಳಾಸದಲ್ಲಿ ವಾಸಿಸುತ್ತಿಲ್ಲದಿರುವುದು ಕಂಡು ಬಂದಿರುತ್ತದೆ. ಹಾಗಾಗಿ ಒಂದು ವಿಚಾರಣೆಯನ್ನು ನಡೆಸಿ ಗ್ರಾಮ ಆಡಳಿತಾಧಿಕಾರಿಯ ಅನುಸಾರ ಒಂದು ಮಹಜರ್ ವರದಿಯನ್ನು ಸಿದ್ಧಪಡಿಸಲಾಗಿದೆ. ತದನಂತರ ದಿನಾಂಕ:03-12-2024ರಂದು ಸದರಿ ವಿಳಾಸದಲ್ಲಿರುವ ಮನೆಯ ಗೋಡೆಗೆ ಸದರಿ 'ಕಾರಣ ಕೇಳಿ ನೋಟೀಸನ್ನು' ಅಂಟಿಸಲಾಗಿದೆ ಎಂದು ವರದಿ ಮಾಡಿರುವುದರಿಂದ; ಮತ್ತು

ಮುಖ್ಯ ಚುನಾವಣಾಧಿಕಾರಿ (ಸಿಇಟಿ), ಕರ್ನಾಟಕ, ಇವರ ಪತ್ರ ಸಂಖ್ಯೆ:ಡಿಪಿಎಆರ್/29/ಚುಂವೆ (ಅಪರ ಸಿಇಟಿ-1)2024; ದಿನಾಂಕ:31.01.2025 ಮತ್ತು 06-05-2025ರ ಮುಖಾಂತರ ಸ್ವೀಕರಿಸಿದ ಅಭ್ಯರ್ಥಿಯ ಲೆಕ್ಕಪತ್ರವನ್ನು ಕುರಿತಾದ ಜಿಲ್ಲಾ ಚುನಾವಣಾಧಿಕಾರಿ, **ಚಿಕ್ಕಬಳ್ಳಾಪುರ** ಇವರು, ತಮ್ಮ ಪೂರಕ ವರದಿ ಸಂಖ್ಯೆ:ಇಎಲ್‌ಎನ್.(1)ಸಿಆರ್.50/2024-25; ದಿನಾಂಕ:26.12.2024 ಮತ್ತು 05-05-2025ರಲ್ಲಿ, ಶ್ರೀ ಮೋಹಿತ್ ನರಸಿಂಹಮೂರ್ತಿ ರವರು ಚುನಾವಣಾ ವೆಚ್ಚಗಳ ಲೆಕ್ಕಪತ್ರದ ಯಾವುದೇ ನಿರೂಪಣೆ ಅಥವಾ ವಿವರಪಟ್ಟಿಯನ್ನು ಸಲ್ಲಿಸಿರುವುದಿಲ್ಲವೆಂದು ವರದಿ ಮಾಡಿರುತ್ತಾರೆ. ಅಲ್ಲದೇ, ಸದರಿ ನೋಟೀಸನ್ನು ಸ್ವೀಕರಿಸಿದ ತರುವಾಯ, ಶ್ರೀ ಮೋಹಿತ್ ನರಸಿಂಹಮೂರ್ತಿ ರವರು ಕಾನೂನಿನ ಅಡಿಯಲ್ಲಿ ನಿಯಮಿಸಲಾದಂತೆ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲರಾಗಿದ್ದಕ್ಕಾಗಿ ಭಾರತ ಚುನಾವಣಾ ಆಯೋಗಕ್ಕೆ ಯಾವುದೇ ಕಾರಣವನ್ನಾಗಲಿ ಅಥವಾ ವಿವರಣೆಯನ್ನಾಗಲಿ ನೀಡಿರುವುದಿಲ್ಲವಾದ್ದರಿಂದ; ಮತ್ತು

ಜನತಾ ಪ್ರಾತಿನಿಧ್ಯ ಅಧಿನಿಯಮ, 1951ರ 10ಎ ಪ್ರಕರಣದಲ್ಲಿ ಈ ಕೆಳಕಂಡಂತೆ ಉಪಬಂಧಿಸಲಾಗಿರುವುದರಿಂದ, ಎಂದರೆ :-

"ಒಬ್ಬ ವ್ಯಕ್ತಿಯು,

(ಎ) ಈ ಅಧಿನಿಯಮದ ಮೂಲಕ ಅಥವಾ ಅದರ ಮೇರೆಗೆ ಅಗತ್ಯಪಡಿಸಿದ ಕಾಲದೊಳಗೆ ಮತ್ತು ಅಗತ್ಯಪಡಿಸಿದ ರೀತಿಯಲ್ಲಿ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲನಾಗಿದ್ದಾನೆಂದು; ಮತ್ತು

(ಬಿ) ಹಾಗೆ ವಿಫಲನಾಗಿರುವುದಕ್ಕೆ ಯಾವುದೇ ಸರಿಯಾದ ಕಾರಣ ಅಥವಾ ಸಮರ್ಥನೆಯನ್ನು ಹೊಂದಿಲ್ಲವೆಂದು,

- ಚುನಾವಣಾ ಆಯೋಗಕ್ಕೆ ಮನದಟ್ಟಾದರೆ, ಚುನಾವಣಾ ಆಯೋಗವು ರಾಜ್ಯಪತ್ರದಲ್ಲಿ ಪ್ರಕಟವಾದ ಆದೇಶದ ಮೂಲಕ ಅವನು ಅನರ್ಹನಾಗಿದ್ದಾನೆಂದು ಘೋಷಿಸತಕ್ಕದ್ದು ಮತ್ತು ಅಂಥ ಯಾರೇ ವ್ಯಕ್ತಿಯನ್ನು ಆ ಆದೇಶದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸತಕ್ಕದ್ದು." ಎಂದು ಉಪಬಂಧಿಸಿರುವುದರಿಂದ;

ವಾಸ್ತವ ಸಂಗತಿಗಳು ಮತ್ತು ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ, ಶ್ರೀ ಮೋಹಿತ್ ನರಸಿಂಹಮೂರ್ತಿ ರವರು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲರಾಗಿದ್ದಾರೆಂದು ಮತ್ತು ಹಾಗೆ ಸಲ್ಲಿಸಲು ವಿಫಲರಾಗಿದ್ದಕ್ಕೆ ಯಾವುದೇ ಸೂಕ್ತ ಕಾರಣವನ್ನು ಅಥವಾ ಸಮರ್ಥನೆಯನ್ನು ನೀಡಿಲ್ಲವೆಂದು ಆಯೋಗಕ್ಕೆ ಮನವರಿಕೆಯಾಗಿರುವುದರಿಂದ; ಮತ್ತು

ಈಗ, ಜನತಾ ಪ್ರಾತಿನಿಧ್ಯ ಅಧಿನಿಯಮ, 1951ರ 10ಎ ಪ್ರಕರಣದ ಅನುಸಾರವಾಗಿ, ಭಾರತದ ಚುನಾವಣಾ ಆಯೋಗವು ಶ್ರೀ ಮೋಹಿತ್ ನರಸಿಂಹಮೂರ್ತಿ, ಲಕ್ಷ್ಮೀ ನಿವಾಸ, 1ನೇ ಬಿ ಕ್ರಾಸ್, ಮಾರುತಿ ನಗರ, ತುಮಕೂರು, ಕರ್ನಾಟಕ - 572102 ನಿವಾಸಿಯಾಗಿರುವ ಮತ್ತು 2024ರಲ್ಲಿ

ಕರ್ನಾಟಕದ 27-ಚಿಕ್ಕಬಳ್ಳಾಪುರ ಲೋಕಸಭೆಯ ಮತಕ್ಷೇತ್ರಕ್ಕೆ ನಡೆದ ಸಾರ್ವತ್ರಿಕ-ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಯಾಗಿರುವ ಶ್ರೀ ಮೋಹಿತ್ ನರಸಿಂಹಮೂರ್ತಿ, ಇವರನ್ನು ಈ ಆದೇಶದ ದಿನಾಂಕದಿಂದ ಮೂರು ವರ್ಷಗಳ ಅವಧಿಯವರೆಗೆ ಸಂಸತ್ತಿನ ಉಭಯ ಸದನಗಳ ಅಥವಾ ರಾಜ್ಯದ ಅಥವಾ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಅಥವಾ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತಗೊಳ್ಳುವುದಕ್ಕೆ ಮತ್ತು ಸದಸ್ಯರಾಗುವುದಕ್ಕೆ ಅನರ್ಹರೆಂದು ಈ ಮೂಲಕ ಘೋಷಿಸಿದೆ.

ಸಹಿ/-
(ರಾಕೇಶ್ ಕುಮಾರ್)
ಕಾರ್ಯದರ್ಶಿ

ಇವರಿಗೆ,
ಶ್ರೀ ಮೋಹಿತ್ ನರಸಿಂಹಮೂರ್ತಿ,
ಲಕ್ಷ್ಮಿ ನಿವಾಸ, 1ನೇ ಬಿ ಕ್ರಾಸ್,
ಮಾರುತಿ ನಗರ, ತುಮಕೂರು,
ಕರ್ನಾಟಕ - 572102

(ಮಧು ಎ.ಸಿ)
ಸರ್ಕಾರದ ಅಧೀನ ಕಾರ್ಯದರ್ಶಿ
ಸಿಆಸು ಇಲಾಖೆ(ಚುನಾವಣೆಗಳು), ಕರ್ನಾಟಕ